

ಕರ್ನಾಟಕ ವಿಧಾನ ಪರಿಷತ್ತು

ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ : 704
 ಸದಸ್ಯರ ಹೆಸರು : ಶ್ರೀ ಸುನೀಲ್ ಗೌಡ ಬಸನಗೌಡ ಪಾಟೀಲ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ)
 ಉತ್ತರಿಸುವ ದಿನಾಂಕ : 17-12-2021.
 ಉತ್ತರಿಸುವವರು : ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು.

ಕ್ರ.ಸಂ	ಪ್ರಶ್ನೆ	ಉತ್ತರ
(ಅ)	ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ರಾಜ್ಯ ಮಟ್ಟದ ಜೇಷ್ಠತಾ ಪಟ್ಟಿಯನ್ನು ಪ್ರಕಟಣೆ ಮಾಡದಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ; ಗಮನಕ್ಕೆ ಬಂದಿದ್ದಲ್ಲಿ, ರಾಜ್ಯ ಮಟ್ಟದ ಜೇಷ್ಠತಾ ಪಟ್ಟಿಯನ್ನು ಬಿಡುಗಡೆ ಮಾಡಲು ಸರ್ಕಾರ ಕೈಗೊಂಡ ಕ್ರಮಗಳೇನು;	ಬಂದಿದೆ. ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿಯು ಶ್ರೀ ಗೋಪಾಲಕೃಷ್ಣ ಸಿ ಮತ್ತು ಇತರರು ಸಲ್ಲಿಸಿದ್ದ ಅರ್ಜಿ ಸಂಖ್ಯೆ 2259 ರಿಂದ 2792/2014 ಮತ್ತು ಇತರೆ ಅರ್ಜಿಗಳಲ್ಲಿ ದಿನಾಂಕ: 18.03.2019 ರಂದು ನೀಡಿರುವ ಆದೇಶದಲ್ಲಿ ಸರ್ಕಾರವು ದಿನಾಂಕ: 21.02.2014ರಂದು ಪ್ರಕಟಿಸಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ರಾಜ್ಯ ಮಟ್ಟದ ಜೇಷ್ಠತಾ ಪಟ್ಟಿಯನ್ನು ರದ್ದುಪಡಿಸಿದೆ ಹಾಗೂ ದಿನಾಂಕ: 03.03.2010 ರಂದು ಖಾಲಿ ಇದ್ದ 178 ಪಂಚಾಯಿತಿ ವಿಸ್ತರಣಾಧಿಕಾರಿ ಹುದ್ದೆಗಳಿಗೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1 ವೃಂದದಿಂದ ಪೂರ್ವಾನ್ವಯ ಬಡ್ಡಿ ನೀಡಲು ಪರಿಗಣಿಸುವಂತೆ ಹಾಗೂ ಕರ್ನಾಟಕ ನಾಗರೀಕ ಸೇವಾ (ಜೇಷ್ಠತೆ) ನಿಯಮಗಳು 1957 ರ ನಿಯಮ 5(1)ಎ ಅನುಸರಿಸಿ ಜೇಷ್ಠತೆ ನಿಗದಿಪಡಿಸಲು ನಿರ್ದೇಶಿಸಿರುತ್ತದೆ. ಸರ್ಕಾರವು ಈ ವಿಷಯಕ್ಕೆ ಸಂಬಂಧಪಟ್ಟಂತೆ ಪರಿಶೀಲಿಸಿ ಕ್ರಮವಹಿಸುವ ಸಂಬಂಧ ಆಯುಕ್ತರು ಪಂಚಾಯತ್ ರಾಜ್ ಇವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ.
(ಆ)	ಈಗಾಗಲೇ ಪ್ರಕಟವಾಗಿರುವ ಪಿ.ಡಿ.ಓ. ರಾಜ್ಯ ಮಟ್ಟದ ಜೇಷ್ಠತಾ ಪಟ್ಟಿಯು ಲೋಪದೋಷಗಳಿಂದ ಕೂಡಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ; ಹಾಗಿದ್ದಲ್ಲಿ, ಅದನ್ನು ಸರಿಪಡಿಸಲು ಕೈಗೊಂಡ ಕ್ರಮಗಳೇನು;	ಮಾನ್ಯ ಕರ್ನಾಟಕ ಆಡಳಿತ ನ್ಯಾಯ ಮಂಡಳಿಯ ಮೇಲ್ಕಂಡ ಆದೇಶವನ್ನು ಪ್ರಶ್ನಿಸಿ ಶ್ರೀ ಬಾಬು ರಾಧೋಡ ಮತ್ತು ಇತರರು ಮಾನ್ಯ ಉಚ್ಚ ನ್ಯಾಯಾಲಯ, ಕಲಬುರಗಿ ಪೀಠ ಇಲ್ಲಿ ರಿಟ್ ಅರ್ಜಿ ಸಂಖ್ಯೆ:201903/2019 ಯನ್ನು ಸಲ್ಲಿಸಿದ್ದು, ಮಾನ್ಯ ಉಚ್ಚ ನ್ಯಾಯಾಲಯ, ಕಲಬುರಗಿ ಪೀಠವು ದಿನಾಂಕ 09.04.2019 ರ ಆದೇಶದಲ್ಲಿ ಮಾನ್ಯ ಕೆ.ಎ.ಟಿ. ಆದೇಶಕ್ಕೆ ತಡೆಯಾಜ್ಞೆ ನೀಡಿತ್ತು. ಮುಂದುವರೆದು ದಿನಾಂಕ 19.06.2019 ರ ಆದೇಶದಲ್ಲಿ ಯಥಾಸ್ಥಿತಿಯನ್ನು ಕಾಪಾಡಲು ಆದೇಶಿಸಿತ್ತು. ಈ ಮಧ್ಯೆ ರಾಜ್ಯ ಸರ್ಕಾರವೂ ಸಹ ಮಾನ್ಯ ಕೆ.ಎ.ಟಿ. ಆದೇಶವನ್ನು ಪ್ರಶ್ನಿಸಿ ಮಾನ್ಯ ಉಚ್ಚನ್ಯಾಯಾಲಯ, ಬೆಂಗಳೂರು ಇಲ್ಲಿ ರಿಟ್ ಅರ್ಜಿ ಸಂಖ್ಯೆ 33613/2019ನ್ನು ಸಲ್ಲಿಸಿರುತ್ತದೆ. ಮುಂದುವರೆದು, ಶ್ರೀ ಕೆ.ಪಿ. ಸಂಜೀವಪ್ಪ ಎನ್ನುವವರೂ ಸಹ ಮಾನ್ಯ ಉಚ್ಚನ್ಯಾಯಾಲಯ, ಬೆಂಗಳೂರು ಇಲ್ಲಿ ರಿಟ್ ಅರ್ಜಿ ಸಂಖ್ಯೆ 26196/2019ನ್ನು ಸಲ್ಲಿಸಿದ್ದರು. ಮಾನ್ಯ ಉಚ್ಚನ್ಯಾಯಾಲಯದ ಮುಖ್ಯ ಪೀಠವು ಈ ರಿಟ್ ಅರ್ಜಿಯಲ್ಲಿ ದಿನಾಂಕ: 29.11.2019 ರಂದು ಈ ಕೆಳಕಂಡಂತೆ ಆದೇಶಿಸಿದೆ. “Parties are directed to maintain status quo with reference to seniority list until these writ petitions and other writ petition filed by the
(ಇ)	ಪಿ.ಡಿ.ಓ.ಗಳ ರಾಜ್ಯ ಮಟ್ಟದ ಜೇಷ್ಠತಾ ಪಟ್ಟಿಯನ್ನು ಇದುವರೆಗೆ ಪ್ರಕಟಿಸದಿರಲು ಕಾರಣಗಳೇನು; (ವಿವರ ನೀಡುವುದು)	

		<p>State are decided on merits. List these writ petitions along with W.P. No. 33613/2019”.</p> <p>ಪ್ರಸ್ತುತ ಈ ರಿಟ್ ಅರ್ಜಿಗಳ ಬಗ್ಗೆ ಕಲಬುರಗಿ ಪೀಠದಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು, ದಿನಾಂಕ 09.07.2020 ರ ಆದೇಶದಲ್ಲಿ List these matters after Physical Hearing Restored. ಎಂದು ಆದೇಶಿಸಿದ್ದು, ತದನಂತರ ಈ ಪ್ರಕರಣ ವಿಚಾರಣೆಗೆ ಬಂದಿದ್ದರೂ, ಈ ಪ್ರಕರಣದಲ್ಲಿ ವಾದ ಪ್ರತಿವಾದಗಳು ಮುಂದುವರೆದಿದ್ದು, ಈವರೆವಿಗೂ ಇತ್ಯರ್ಥಗೊಂಡಿರುವುದಿಲ್ಲ. ಪ್ರಕರಣ ಮಾನ್ಯ ಉಚ್ಚ ನ್ಯಾಯಾಲಯ, ಕಲಬುರಗಿ ಪೀಠ ಇಲ್ಲಿ ಬಾಕಿ ಇರುತ್ತದೆ.</p>
(ಈ)	<p>ಯಾವ ಕಾಲಮಿತಿಗೆ ಒಳಪಟ್ಟು ಪಿ.ಡಿ.ಓ ಗಳ ರಾಜ್ಯ ಮಟ್ಟದ ಪರಿಷ್ಕೃತ ಜೇಷ್ಠತಾ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು; ಈ ಬಗ್ಗೆ ಸರ್ಕಾರದ ಸ್ಪಷ್ಟ ನಿಲುವೇನು?</p>	<p>ಆಯುಕ್ತರು ಪಂಚಾಯತ್ ರಾಜ್ ಇವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ನೀಡುವ ವರದಿಯನ್ನು ಆಧರಿಸಿ ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣದಲ್ಲಿ ನೀಡಬಹುದಾದ ಆದೇಶವನ್ನು ಪರಿಗಣಿಸಿ ಜೇಷ್ಠತಾ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.</p>

ಸಂಖ್ಯೆ: ಗ್ರಾಅಪ 433 ಗ್ರಾಪಂಅ 2021

(ಕೆ.ಎಸ್. ಈಶ್ವರಪ್ಪ)

ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಸಚಿವರು.